



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೨೩, ನವೆಂಬರ್, ೨೦೨೧ (ಮಾರ್ಗಶಿರ, ೦೨, ಶಕವರ್ಷ, ೧೯೪೩) BENGALURU, TUESDAY, 23, NOVEMBER, 2021 ( MARGASHIRA , 02, SHAKAVARSHA, 1943)	ನಂ. ೮೭೪ No. 874
-----------------------	---	--------------------

## ಕರ್ನಾಟಕ ಸರ್ಕಾರ ಅಧಿಸೂಚನೆ

**ಸಂಖ್ಯೆ:ನಅಇ 85 ಎಂಎಲ್‌ಆರ್ 2021(1), ಬೆಂಗಳೂರು, ದಿನಾಂಕ 23/11/2021.**

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ-11 ರನ್ವಯ (Karnataka Act 22 of 1964) ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 13 ಶಾಸನ 2012, ಬೆಂಗಳೂರು, ದಿನಾಂಕ 30/08/2012 ರನ್ವಯ (Karnataka Act No. 32 of 2012) ಹಾಗೂ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್‌ಆರ್ 2013, ದಿನಾಂಕ 18/12/2013 ಹಾಗೂ ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್‌ಆರ್ 2016, ದಿನಾಂಕ 09/02/2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ, **ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಪಟ್ಟಣ ಪಂಚಾಯಿತಿಗೆ** ವಾರ್ಡುವಾರು ಮೀಸಲಾತಿ ನಿಗದಿಪಡಿಸಿ ಪ್ರಾಥಮಿಕ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾಗ-III, ದಿನಾಂಕ 27/04/2021ರಂದು ಪ್ರಕಟಿಸಿ ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಸಲ್ಲಿಸಲು ಆಹ್ವಾನಿಸಲಾಗಿತ್ತು.

ಸದರಿ ರಾಜ್ಯ ಪತ್ರವನ್ನು ಪ್ರಕಟಿಸಿದ ದಿನಾಂಕದಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಸಲಹೆ/ಆಕ್ಷೇಪಣೆಗಳನ್ನು ಪರಿಗಣಿಸಲಾಗಿದೆ.

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ-11ರನ್ವಯ ( Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು **ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಪಟ್ಟಣ ಪಂಚಾಯಿತಿಗೆ** ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. **ಕೋಟೆಕಾರು ಪಟ್ಟಣ ಪಂಚಾಯಿತಿ ವಾರ್ಡುಗಳ ಸಂಖ್ಯೆ: 17 (ಹದಿನೇಳು)**
2. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.

3. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ

(ಕೆ. ಎಲ್. ಪ್ರಸಾದ್)  
ಸರ್ಕಾರದ ಅಧೀನ ಕಾರ್ಯದರ್ಶಿ  
ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ ಸಂಖ್ಯೆ:ನಅಇ 85 ಎಂಎಲ್ಆರ್ 2021(1), ದಿನಾಂಕ 23/11/2021ರ ಅನುಬಂಧ

**ಕೋಟಿಕಾರು ಪಟ್ಟಣ ಪಂಚಾಯಿತಿ**

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ	ನಿಗದಿಪಡಿಸಲಾದ ಮೀಸಲಾತಿ
(1)	(2)	(3)
1	1	ಸಾಮಾನ್ಯ
2	2	ಹಿಂದುಳಿದ ವರ್ಗ -ಎ (ಮಹಿಳೆ)
3	3	ಹಿಂದುಳಿದ ವರ್ಗ -ಎ
4	4	ಪರಿಶಿಷ್ಟ ಪಂಗಡ
5	5	ಸಾಮಾನ್ಯ
6	6	ಸಾಮಾನ್ಯ (ಮಹಿಳೆ)
7	7	ಹಿಂದುಳಿದ ವರ್ಗ -ಬಿ
8	8	ಸಾಮಾನ್ಯ
9	9	ಹಿಂದುಳಿದ ವರ್ಗ -ಎ (ಮಹಿಳೆ)
10	10	ಸಾಮಾನ್ಯ
11	11	ಹಿಂದುಳಿದ ವರ್ಗ -ಎ
12	12	ಸಾಮಾನ್ಯ (ಮಹಿಳೆ)
13	13	ಸಾಮಾನ್ಯ (ಮಹಿಳೆ)
14	14	ಪರಿಶಿಷ್ಟ ಜಾತಿ
15	15	ಹಿಂದುಳಿದ ವರ್ಗ -ಎ
16	16	ಸಾಮಾನ್ಯ
17	17	ಸಾಮಾನ್ಯ (ಮಹಿಳೆ)

(ಕೆ. ಎಲ್. ಪ್ರಸಾದ್)  
ಸರ್ಕಾರದ ಅಧೀನ ಕಾರ್ಯದರ್ಶಿ  
ನಗರಾಭಿವೃದ್ಧಿ ಇಲಾಖೆ